

GOVERNAMENT ITI TAGADUR-571119

ELECTRICIAN

Q. ID: ITISKILL6938IT | April 2026

100.00% 20 / 20

| | | | |
|--------------|----------------|-----------------|----------|
| Student Name | Rajendra swamy | Access Code | 1503 |
| Attempt No. | #1 | Completion Time | 02:59 PM |
| Rank | #1 | Total Questions | 20 |

20 SCORE

20 MAX MARKS

20 CORRECT

0 INCORRECT

Answer Review

Q1 **CORRECT** A person with a growth mindset is always willing to _____. | ಬೆಳವಣಿಗೆಯ ಮನಸ್ಥಿತಿ ಹೊಂದಿರುವ ವ್ಯಕ್ತಿಯು ಯಾವಾಗಲೂ _____ ಸಿದ್ಧರಿದ್ದಾರೆ.

A. relax | ವಿಶ್ರಾಂತಿ

B. grow, change, learn | ಬೆಳೆಯಿರಿ, ಬದಲಿಸಿ, ಕಲಿಯಿರಿ

C. keep quiet | ಮೌನವಾಗಿರಿ

D. become rich | ಶ್ರೀಮಂತರಾಗುತ್ತಾರೆ

Q2 **CORRECT** Jobs that have become outdated in the past 5 years _____. | ಕಳೆದ 5 ವರ್ಷಗಳಲ್ಲಿ ಹಳತಾದ ಕೆಲಸಗಳು _____

A. STD booth | STD ಬೂತ್

B. ola | ಓಲ

C. uber | ಉಬರ್

D. swiggy | ಸ್ವಿಗಿ

Q3 CORRECT To be in a job or work is _____. | ಕೆಲಸ ಅಥವಾ ಕೆಲಸದಲ್ಲಿ ಇರುವುದು ಎಂದರೆ _____

A. employ | ಉದ್ಯೋಗಿಗೆ □

B. skill | ಕೌಶಲ್ಯ

C. knowledge | ಜ್ಞಾನ

D. aptitude | ಯೋಗ್ಯತೆ

Q4 CORRECT Ethics means _____. | ನೀತಿಶಾಸ್ತ್ರ ಎಂದರೆ _____

A. decide what is right and wrong for a human conduct | ಮಾನವ ನಡವಳಿಗೆಗೆ ಯಾವುದು ಸರಿ ಮತ್ತು ತಪ್ಪು ಎಂದು ನಿರ್ಧರಿಸಿ □

B. name of a city | ಒಂದು ನಗರದ ಹೆಸರು

C. employability skills | ಉದ್ಯೋಗ ಕೌಶಲ್ಯಗಳು

D. not relevant to society | ಸಮಾಜಕ್ಕೆ ಸಂಬಂಧಿಸಿಲ್ಲ

Q5 CORRECT _____ is a brief statement about purpose and principles of the constitution. | _____ ಸಂವಿಧಾನದ ಉದ್ದೇಶ ಮತ್ತು ತತ್ವಗಳ ಸಂಕ್ಷಿಪ್ತ ಹೇಳಿಕೆಯಾಗಿದೆ.

A. Syllabus | ಪಠ್ಯಕ್ರಮ

B. Module | ಮಾಡ್ಯೂಲ್

C. The preamble | ಪೀಠಿಕೆ □

D. Unit | ಘಟಕ

Q6 CORRECT Identify the improper term. | ಅಸಮರ್ಪಕ ಪದವನ್ನು ಗುರುತಿಸಿ.

A. Green pollution | ಹಸಿರು ಮಾಲಿನ್ಯ □

B. Water pollution | ಜಲ ಮಾಲಿನ್ಯ

C. Air pollution | ವಾಯು ಮಾಲಿನ್ಯ

D. Sound pollution | ಧ್ವನಿ ಮಾಲಿನ್ಯ

Q7 CORRECT An activity that stops or reduces stress is called a stress buster. Which of the following according to you is not a stress buster? | ಒತ್ತಡವನ್ನು ನಿಲ್ಲಿಸುವ ಅಥವಾ ಕಡಿಮೆ ಮಾಡುವ ಚಟುವಟಿಕೆಯನ್ನು ಒತ್ತಡ ಬಸ್ಟರ್ ಎಂದು ಕರೆಯಲಾಗುತ್ತದೆ. ನಿಮ್ಮ ಪ್ರಕಾರ ಈ ಕೆಳಗಿನವುಗಳಲ್ಲಿ ಯಾವುದು ಸ್ಟ್ರೆಸ್ ಬಸ್ಟರ್ ಅಲ್ಲ?

A. Spending long hours thinking about the problem | ಸಮಸ್ಯೆಯ ಬಗ್ಗೆ ದೀರ್ಘಕಾಲ ಯೋಚಿಸುವುದು.

B. Going to bed on time | ಸಮಯಕ್ಕೆ ಸರಿಯಾಗಿ ಮಲಗುವುದು.

C. Listening to music | ಹಾಡು ಕೇಳುತ್ತಿದ್ದೇನೆ

D. Gardening | ತೋಟಗಾರಿಕೆ

Q8 CORRECT _____ are the abilities and qualities you have as a person that helps you grow well in life and career. | _____ ಒಬ್ಬ ವ್ಯಕ್ತಿಯಾಗಿ ನೀವು ಹೊಂದಿರುವ ಸಾಮರ್ಥ್ಯಗಳು ಮತ್ತು ಗುಣಗಳು ಜೀವನ ಮತ್ತು ವೃತ್ತಿಜೀವನದಲ್ಲಿ ಉತ್ತಮವಾಗಿ ಬೆಳೆಯಲು ಸಹಾಯ ಮಾಡುತ್ತದೆ.

A. Personal strengths | ವೈಯಕ್ತಿಕ ಸಾಮರ್ಥ್ಯಗಳು

B. Personal weaknesses | ವೈಯಕ್ತಿಕ ದೌರ್ಬಲ್ಯಗಳು

C. Opportunities | ಅವಕಾಶಗಳು

D. Threats | ಬೆದರಿಕೆಗಳು

Q9 CORRECT Which of these should be considered while making decisions? | ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಇವುಗಳಲ್ಲಿ ಯಾವುದನ್ನು ಪರಿಗಣಿಸಬೇಕು?

A. Your mood | ನಿಮ್ಮ ಮನಸ್ಥಿತಿ

B. The choices of your friends | ನಿಮ್ಮ ಸ್ನೇಹಿತರ ಆಯ್ಕೆಗಳು

C. The rules of your community | ನಿಮ್ಮ ಸಮುದಾಯದ ನಿಯಮಗಳು

D. Your personal priorities | ನಿಮ್ಮ ವೈಯಕ್ತಿಕ ಆದ್ಯತೆಗಳು

Q10 CORRECT Which of these is the full form of SWOT? | ಇವುಗಳಲ್ಲಿ SWOT ನ ಪೂರ್ಣ ರೂಪ ಯಾವುದು?

A. Special Wellness Organization Theme

B. Speak Work Openly Together

C. Strong World Olympic Team

D. Strength Weakness Opportunity Threat

Q11 **CORRECT** Which of these statements is true? | ಈ ಹೇಳಿಕೆಗಳಲ್ಲಿ ಯಾವುದು ನಿಜ?

A. All jobs are available in all cities | ಎಲ್ಲಾ ಉದ್ಯೋಗಗಳು ಎಲ್ಲಾ ನಗರಗಳಲ್ಲಿ ಲಭ್ಯವಿದೆ

B. Some cities have more opportunities than others for certain job roles | ಕೆಲವು ನಗರಗಳು ಕೆಲವು ಉದ್ಯೋಗದ ಪಾತ್ರಗಳಿಗೆ ಇತರರಿಗಿಂತ ಹೆಚ್ಚಿನ ಅವಕಾಶಗಳನ್ನು ಹೊಂದಿವೆ

C. Salary in metro cities is always higher than small towns | ಮೆಟ್ರೋ ನಗರಗಳಲ್ಲಿ ಸಂಬಳ ಯಾವಾಗಲೂ ಸಣ್ಣ ಪಟ್ಟಣಗಳಿಗಿಂತ ಹೆಚ್ಚಾಗಿರುತ್ತದೆ

D. Only a few cities have job opportunities | ಕೆಲವು ನಗರಗಳಲ್ಲಿ ಮಾತ್ರ ಉದ್ಯೋಗಾವಕಾಶಗಳಿವೆ

Q12 **CORRECT** What is mindfulness? | ಸಾವಧಾನತೆ ಎಂದರೇನು?

A. It is the technique of not minding anything | ಯಾವುದಕ್ಕೂ ತಲೆಕೆಡಿಸಿಕೊಳ್ಳದ ತಂತ್ರವಿದು.

B. It is about sharpening your brain | ಇದು ನಿಮ್ಮ ಮೆದುಳನ್ನು ಚುರುಕುಗೊಳಿಸುವುದಾಗಿದೆ

C. It is the ability to be fully present in a moment | ಇದು ಒಂದು ಕ್ಷಣದಲ್ಲಿ ಸಂಪೂರ್ಣವಾಗಿ ಇರುವ ಸಾಮರ್ಥ್ಯ

D. It is the word used to describe people who are full of thoughts | ಇದು ಆಲೋಚನೆಗಳಿಂದ ತುಂಬಿರುವ ಜನರನ್ನು ವಿವರಿಸಲು ಬಳಸುವ ಪದವಾಗಿದೆ

Q13 **CORRECT** Having a clear idea of our personality including strengths, weaknesses, thoughts, beliefs, motivation, values etc is called _____. | ಸಾಮರ್ಥ್ಯಗಳು, ದೌರ್ಬಲ್ಯಗಳು, ಆಲೋಚನೆಗಳು, ನಂಬಿಕೆಗಳು, ಪ್ರೇರಣೆ, ಮೌಲ್ಯಗಳು ಇತ್ಯಾದಿಗಳನ್ನು ಒಳಗೊಂಡಂತೆ ನಮ್ಮ ವ್ಯಕ್ತಿತ್ವ ಸ್ಪಷ್ಟ ಕಲ್ಪನೆಯನ್ನು ಹೊಂದಿರುವುದನ್ನು _____ ಎಂದು ಕರೆಯಲಾಗುತ್ತದೆ.

A. belief | ನಂಬಿಕೆ

B. self awareness | ಸ್ವಯಂ ಅರಿವು

C. myth | ಪುರಾಣ

D. threat | ಬೆದರಿಕೆ

Q14 **CORRECT** Which of the following is true about stress? | ಒತ್ತಡದ ಬಗ್ಗೆ ಈ ಕೆಳಗಿನವುಗಳಲ್ಲಿ ಯಾವುದು ನಿಜ?

A. Stress can be managed | ಒತ್ತಡವನ್ನು ನಿಭಾಯಿಸಬಹುದು

B. Stress cannot be controlled | ಒತ್ತಡವನ್ನು ನಿಯಂತ್ರಿಸಲಾಗುವುದಿಲ್ಲ

C. Stress can not be decreased | ಒತ್ತಡವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ

D. All of the above | ಮೇಲಿನ ಎಲ್ಲವೂ

Q15 **CORRECT** What is a comfort zone? | ಆರಾಮ ವಲಯ ಎಂದರೇನು?

A. It is a place where we go to sleep | ಇದು ನಾವು ಮಲಗಲು ಹೋಗುವ ಸ್ಥಳವಾಗಿದೆ

B. It is a place where children live | ಇದು ಮಕ್ಕಳು ವಾಸಿಸುವ ಸ್ಥಳವಾಗಿದೆ

C. Our familiar lifestyle and behaviour is our comfort zone | ನಮ್ಮ ಪರಿಚಿತ ಜೀವನಶೈಲಿ ಮತ್ತು ನಡವಳಿಕೆಯು ನಮ್ಮ ಆರಾಮ ವಲಯವಾಗಿದೆ □

D. A place designed in airport for resting | ವಿಮಾನ ನಿಲ್ದಾಣದಲ್ಲಿ ವಿಶ್ರಾಂತಿಗಾಗಿ ವಿನ್ಯಾಸಗೊಳಿಸಲಾದ ಸ್ಥಳ

Q16 **CORRECT** Goals are of 2 types _____. | ಗುರಿಗಳು 2 ವಿಧಗಳಾಗಿವೆ

A. good and bad goals | ಒಳ್ಳೆಯ ಮತ್ತು ಕೆಟ್ಟ ಗುರಿಗಳು

B. long-term and short-term goals | ದೀರ್ಘಕಾಲೀನ ಮತ್ತು ಅಲ್ಪಾವಧಿಯ ಗುರಿಗಳು □

C. rich and poor goals | ಶ್ರೀಮಂತ ಮತ್ತು ಕಳಪೆ ಗುರಿಗಳು

D. fixed-term and non-fixed term goals | ಸ್ಥಿರ-ಅವಧಿಯ ಮತ್ತು ಸ್ಥಿರವಲ್ಲದ ಅವಧಿಯ ಗುರಿಗಳು

Q17 **CORRECT** This intention to move out of one's place to another for better jobs is called _____. | ಉತ್ತಮ ಉದ್ಯೋಗಗಳಿಗಾಗಿ ಒಬ್ಬರ ಸ್ಥಳದಿಂದ ಇನ್ನೊಬ್ಬರಿಗೆ ಸ್ಥಳಾಂತರಗೊಳ್ಳುವ ಈ ಉದ್ದೇಶವನ್ನು _____ ಎಂದು ಕರೆಯಲಾಗುತ್ತದೆ.

A. mitigation | ತಗ್ಗಿಸುವಿಕೆ

B. litigation | ವ್ಯಾಜ್ಯ

C. migration | ವಲಸೆ □

D. irrigation | ನೀರಾವರಿ

Q18 **CORRECT** _____ are the qualities that are considered negative, and need to be worked on. | _____ ಋಣಾತ್ಮಕವೆಂದು ಪರಿಗಣಿಸಲಾದ ಗುಣಗಳು ಮತ್ತು ಕೆಲಸ ಮಾಡಬೇಕಾಗಿದೆ.

A. Personal strengths | ವೈಯಕ್ತಿಕ ಸಾಮರ್ಥ್ಯಗಳು

B. Personal weaknesses | ವೈಯಕ್ತಿಕ ದೌರ್ಬಲ್ಯಗಳು □

C. Opportunities | ಅವಕಾಶಗಳು

D. Threats | ಬೆದರಿಕೆಗಳು

Q19 **CORRECT** What is stress? | ಒತ್ತಡ ಎಂದರೇನು?

A. Feeling of joy | ಸಂತೋಷದ ಭಾವನೆ

B. Feeling of surprise | ಆಶ್ಚರ್ಯದ ಭಾವನೆ

C. Feeling of delight | ಆನಂದದ ಭಾವನೆ

D. Feeling of frustration / disappointment | ಹತಾಶೆ / ನಿರಾಶೆಯ ಭಾವನೆ

Q20 **CORRECT** Which among these are not good manners while travelling by public transport? | ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ಇವುಗಳಲ್ಲಿ ಯಾವುದು ಉತ್ತಮ ನಡತೆ ಅಲ್ಲ?

A. Push back our seat without checking with the person on the back seat | ಹಿಂದಿನ ಸೀಟಿನಲ್ಲಿರುವ ವ್ಯಕ್ತಿಯನ್ನು ಪರಿಶೀಲಿಸದೆಯೇ ನಮ್ಮ ಆಸನವನ್ನು ಹಿಂದಕ್ಕೆ ತಳ್ಳಿರಿ

B. Be polite to fellow passengers and staff | ಸಹ ಪ್ರಯಾಣಿಕರು ಮತ್ತು ಸಿಬ್ಬಂದಿಯೊಂದಿಗೆ ಸೌಜನ್ಯದಿಂದ ವರ್ತಿಸಿ

C. Follow the instructions of the cabin manager | ಕ್ಯಾಬಿನ್ ವ್ಯವಸ್ಥಾಪಕರ ಸೂಚನೆಗಳನ್ನು ಅನುಸರಿಸಿ

D. Speak in a low voice | ಕಡಿಮೆ ಧ್ವನಿಯಲ್ಲಿ ಮಾತನಾಡಿ